



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಮಂಗಳವಾರ, ೨೧, ಸೆಪ್ಟೆಂಬರ್, ೨೦೨೧ (ಭಾದ್ರಪದ, ೩೦, ಶಕವರ್ಷ, ೧೯೪೩) BENGALURU, TUESDAY, 21, SEPTEMBER, 2021 (BHADRAPADA, 30, SHAKAVARSHA, 1943)	ನಂ. ೭೯೦ No. 790
---------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 179 ಸೆನೆನಿ 2020

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ: 21.09.2021.

ಸುತ್ತೋಲೆ

ವಿಷಯ: ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು,
1977ರ ನಿಯಮ 9 ರನ್ವಯ ರಾಜ್ಯಸಿವಿಲ್ ಸೇವೆಗಳಿಗೆ ಮಾಡುವ ನೇರ
ನೇಮಕಾತಿಯಲ್ಲಿ ಸಮತಳ ಮೀಸಲಾತಿಯನ್ನು
ಕಾರ್ಯಗತಗೊಳಿಸುವ ಬಗ್ಗೆ.

- ಉಲ್ಲೇಖ: (1) ದಿನಾಂಕ: 16.10.1998ರ ಸುತ್ತೋಲೆ ಸಂಖ್ಯೆ: ಸಿಆಸುಇ 27 ಸೆಹಿಮ 98.
(2) ದಿನಾಂಕ: 6.7.2021ರ ಅಧಿಸೂಚನೆ ಸಂಖ್ಯೆ: ಸಿಆಸುಇ 179 ಸೆನೆನಿ 2020.
(3) ದಿನಾಂಕ: 14.07.2021ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 179 ಸೆನೆನಿ 2020.

ಉಲ್ಲೇಖ (1)ರ ದಿನಾಂಕ: 16.10.1998ರ ಸುತ್ತೋಲೆಯಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990ರನ್ವಯ ಸರ್ಕಾರದ ಮೀಸಲಾತಿ ಆದೇಶಗಳು ಅದರಲ್ಲಿ ನಮೂದಿಸಿರುವ "ಸರ್ಕಾರಿ ವಲಯದ ಸಂಸ್ಥೆಗಳಿಗೆ" ಅನ್ವಯಿಸುವ ಕುರಿತು ಸೂಚನೆಗಳನ್ನು ನೀಡಲಾಗಿದೆ.

2. ಉಲ್ಲೇಖ (2)ರ ದಿನಾಂಕ: 6.7.2021ರ ಅಧಿಸೂಚನೆಯಲ್ಲಿ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರಿ ಸೇವೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಶೇಕಡ 1ರಷ್ಟು ಸಮತಳ ಮೀಸಲಾತಿಯನ್ನು ಕಲ್ಪಿಸಲಾಗಿದೆ.

3. ಉಲ್ಲೇಖ (3)ರ ದಿನಾಂಕ: 14.07.2021ರ ಸರ್ಕಾರಿ ಆದೇಶದಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೋಸ್ಟರ್ ಬಿಂದುವನ್ನು ಗುರುತಿಸಿ ಆದೇಶಿಸಲಾಗಿದೆ.

(೧)

4. ಉಲ್ಲೇಖ (2) ಹಾಗೂ ಉಲ್ಲೇಖ (3)ರನ್ವಯ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಒದಗಿಸಲಾಗಿರುವ ಸಮತಳ ಮೀಸಲಾತಿಯ ಸೌಲಭ್ಯವನ್ನು ಸರ್ಕಾರಿ ಸ್ವಾಮ್ಯದ ನಿಗಮ/ ಮಂಡಳಿಗಳು/ ಪಾಲಿಕೆಗಳು / ಸ್ವಾಯತ್ತ ಸಂಸ್ಥೆಗಳು / ವಿಶ್ವವಿದ್ಯಾಲಯಗಳು / ಸರ್ಕಾರದಿಂದ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳ ನೇರ ನೇಮಕಾತಿಯಲ್ಲಿಯೂ ಸಹ ಒದಗಿಸಲು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ.

(ವೀರಭದ್ರ)
ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾ ನಿಯಮಗಳು-1).